

Kerala Gazette No. 14 dated 3rd April 2018.

PART I

Section iii



ಕೇರಳ ಸರ್ಕಾರ

ಕಾನೂನು (ಶಾಸನ ರಚನೆ-ಬಿ) ಇಲಾಖೆ

ಅಧಿಸೂಚನೆ

ನಂಬ್ರ 2197/ಲೆಗ್. ಬಿ1/2017/ಕಾನೂನು. ತಿರುವನಂತಪುರಂ, 2017 ಮಾರ್ಚ್ 28,
1192 ಮೀನ 14/
1939 ಚೈತ್ರ 7.

ಕೇರಳ ರಾಜ್ಯ ವಿಧಾನಸಭೆಯ ಈ ಕೆಳಗಿನ ಅಧಿನಿಯಮವನ್ನು ಸಾರ್ವಜನಿಕರ ಅವಗಾಹನೆಗಾಗಿ ಈ ಮೂಲಕ ಪ್ರಕಟಿಸಲಾಗುವುದು. ವಿಧಾನಸಭೆ ಮಂಜೂರು ಮಾಡಿದಂತಹ ಮಸೂದೆಗೆ 2017 ಮಾರ್ಚ್ 25ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ಲಭಿಸಿತು.

ರಾಜ್ಯಪಾಲರ ಆಜ್ಞಾಪ್ರಕಾರ,

ಬಿ. ಜಿ. ಹರೀಂದ್ರನಾಥ್,

ಕಾನೂನು ಕಾರ್ಯದರ್ಶಿ.

2017ರ 5ನೇ ಅಧಿನಿಯಮ

2017ರ ಕೇರಳ ರಾಜ್ಯ ಅಲ್ಪಸಂಖ್ಯಾತರ ಆಯೋಗ (ತಿದ್ದುಪಡಿ) ಅಧಿನಿಯಮ

2014ರ ಕೇರಳ ರಾಜ್ಯ ಅಲ್ಪಸಂಖ್ಯಾತರ ಆಯೋಗ ಅಧಿನಿಯಮವನ್ನು
ತಿದ್ದುಪಡಿಮಾಡುವುದಕ್ಕಿರುವ

ಒಂದು

ಅಧಿನಿಯಮ

ಪೀಠಿಕೆ.—2014ರ ಕೇರಳ ರಾಜ್ಯ ಅಲ್ಪಸಂಖ್ಯಾತರ ಆಯೋಗ ಅಧಿನಿಯಮವನ್ನು ಈ ಕೆಳಗಿನ ಅಗತ್ಯಗಳಿಗಾಗಿ ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದಲೂ;

ಭಾರತ ಗಣರಾಜ್ಯದ ಅರುವತ್ತೇಂಟನೇ ವರ್ಷದಲ್ಲಿ ಈ ಕೆಳಗಿನಂತೆ ಅಧಿನಿಯಮ ಮಾಡಲಾಗುವುದು:—

1. ಸಣ್ಣ ಹೆಸರು ಮತ್ತು ಪ್ರಾರಂಭ.—(1) ಈ ಅಧಿನಿಯಮವನ್ನು 2017ರ ಕೇರಳ ರಾಜ್ಯ ಅಲ್ಪಸಂಖ್ಯಾತರ ಆಯೋಗ (ತಿದ್ದುಪಡಿ) ಅಧಿನಿಯಮ ಎಂದು ಕರೆಯಬಹುದು.

(2) ಇದು 2017 ಫೆಬ್ರವರಿ 3ನೇ ದಿನಾಂಕದಂದು ಪ್ರಾಬಲ್ಯಕ್ಕೆ ಬಂದಿರುವುದಾಗಿ ಭಾವಿಸತಕ್ಕದ್ದು.

2. 3ನೇ ವಿಭಾಗದ ತಿದ್ದುಪಡಿ.—2014ರ ಕೇರಳ ರಾಜ್ಯ ಅಲ್ಪಸಂಖ್ಯಾತರ ಆಯೋಗ ಅಧಿನಿಯಮದ (2014ರ 5) 3ನೇ ವಿಭಾಗದ (2)ನೇ ಉಪ-ವಿಭಾಗದ (ಬಿ) ಖಂಡದಲ್ಲಿರುವ “ಮತ್ತೊಂದು” ಎಂಬ ಪದದ ಜಾಗದಲ್ಲಿ “ಒಂದು” ಎಂಬ ಪದವನ್ನು ಸೇರಿಸತಕ್ಕದ್ದು.

3. ರದ್ದತಿ ಮತ್ತು ರಕ್ಷಣೆ.—(1) 2017ರ ಕೇರಳ ರಾಜ್ಯ ಅಲ್ಪಸಂಖ್ಯಾತರ ಆಯೋಗ (ತಿದ್ದುಪಡಿ) ಅಧ್ಯಾದೇಶ (2017ರ 1)ವು ಈ ಮೂಲಕ ರದ್ದುಗೊಂಡಿರುವುದು.

(2) ಆ ರೀತಿ ರದ್ದುಗೊಳಿಸಿದ್ದರೂ, ಪ್ರಸ್ತುತ ಅಧ್ಯಾದೇಶದ ಪ್ರಕಾರ ತಿದ್ದುಪಡಿ ಮಾಡಿದಂತಹ ಪ್ರಧಾನ ಅಧಿನಿಯಮದ ಪ್ರಕಾರ ಮಾಡಿದ ಯಾವುದೇ ಕಾರ್ಯ ಅಥವಾ ಕೈಗೊಂಡ ಯಾವುದೇ ಕ್ರಮವನ್ನು, ಈ ಅಧಿನಿಯಮದ ಪ್ರಕಾರ ತಿದ್ದುಪಡಿ ಮಾಡಲ್ಪಟ್ಟ ಪ್ರಧಾನ ಅಧಿನಿಯಮದ ಪ್ರಕಾರ ಮಾಡಿರುವುದಾಗಿ ಅಥವಾ ಕೈಗೊಂಡಿರುವುದಾಗಿ ಭಾವಿಸತಕ್ಕದ್ದು.